

ಯೋಹಾನ್‌ನು ಬರೆಯುವ ಪತ್ರ

¹ ಸಭಾಹಿರಿಯನು, ತಾನು ಸತ್ಯವಾಗಿಯೂ ಪ್ರೀತಿಸುವ, ತನ್ನ ಪ್ರಿಯ ಸ್ನೇಹಿತನಾದ ಗಾಯಸಿಗೆ ಬರೆಯುವ ಪತ್ರ.

² ನನ್ನ ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದುತ್ತಿದೆ ಎಂಬುದು ನನಗೆ ತಿಳಿದಿದೆ. ನೀನು ಸರ್ವವಿಧದಲ್ಲಿಯೂ ಅಭಿವೃದ್ಧಿ ಹೊಂದಬೇಕೆಂದೂ ಆರೋಗ್ಯದಿಂದಿರಬೇಕೆಂದೂ ನಾನು ಪ್ರಾರ್ಥಿಸುತ್ತೇನೆ. ³ ಕ್ರಿಸ್ತನಲ್ಲಿ ಸಹೋದರರಾದ ಕೆಲವರು ಬಂದು, ನಿನ್ನ ಬೇವಿನಲ್ಲಿರುವ ಸತ್ಯವನ್ನು ನನಗೆ ತಿಳಿಸಿದರು. ನೀನು ಸತ್ಯಮಾರ್ಗದಲ್ಲಿ ನಡೆಯುತ್ತಿರುವೆ ಎಂಬುದನ್ನು ಅವರು ನನಗೆ ಹೇಳಿದರು. ಇದು ನನಗೆ ಬಹಳ ಸಂತೋಷವನ್ನು ಉಂಟುಮಾಡಿತು. ⁴ ನನ್ನ ಮಕ್ಕಳು ಸತ್ಯಮಾರ್ಗದಲ್ಲಿ ನಡೆಯುತ್ತಿದ್ದಾರೆ ಎಂಬುದನ್ನು ಕೇಳುವಾಗಲೆಲ್ಲಾ ನನಗೆ ಬಹಳ ಸಂತೋಷವಾಗುತ್ತದೆ.

⁵ ನನ್ನ ಪ್ರಿಯ ಸ್ನೇಹಿತನೇ, ಕ್ರಿಸ್ತನಲ್ಲಿ ಸಹೋದರರಾದವರಿಗೆ ನೀನು ಸಹಾಯ ಮಾಡುತ್ತಿರುವುದು ಒಳ್ಳೆಯದೇ ಸರಿ. ನಿನಗೆ ಗೊತ್ತಿಲ್ಲದ ಸಹೋದರರಿಗೂ ನೀನು ಸಹಾಯ ಮಾಡುತ್ತಿರುವೆ! ⁶ ನಿನಗಿರುವ ಪ್ರೀತಿಯನ್ನು ಕುರಿತು ಈ ಸಹೋದರರು ಸಭೆಗೆ ತಿಳಿಸಿದರು. ಅವರು ತಮ್ಮ ಪ್ರವಾಸವನ್ನು ಮುಂದುವರಿಸಲು ದಯವಿಟ್ಟು ಅವರಿಗೆ ಸಹಾಯಮಾಡು. ದೇವರಿಗೆ ಮೆಚ್ಚಿಗೆಕರವಾದ ರೀತಿಯಲ್ಲಿ ಅವರಿಗೆ ಸಹಾಯಮಾಡು. ⁷ ಈ ಸಹೋದರರು ಕ್ರಿಸ್ತನ ಸೇವೆಗಾಗಿ ಪ್ರವಾಸಹರಟಿದ್ದಾರೆ. ಅವಿಶ್ವಾಸಿಗಳಿಂದ ಅವರು ಯಾವ ಸಹಾಯವನ್ನೂ ತೆಗೆದುಕೊಳ್ಳಲಿಲ್ಲ. ⁸ ಆದ್ದರಿಂದ ನಾನು ಈ ಸಹೋದರರಿಗೆ ಸಹಾಯ ಮಾಡಬೇಕು. ನಾನು ಅವರಿಗೆ ಸಹಾಯಮಾಡಿಡಿದಾಗ, ಸತ್ಯಕ್ಕೇ ಸ್ವರ ಅವರು ಮಾಡುವ ಕಾರ್ಯದಲ್ಲಿ ನಾವೂ ಪಾಲುದಾರರಾಗುತ್ತೇವೆ.

⁹ ನಾನು ಸಭೆಗೆ ಒಂದು ಪತ್ರವನ್ನು ಬರೆದೆನು. ಆದರೆ ನಾನು ಹೇಳಿದುದನ್ನು ದಿಯೋತ್ರೇಫನು ಕೇಳುವುದಿಲ್ಲ. ಅವನು ತಾನೇ ಅವರ ನಾಯಕನಾಗಿರಬೇಕೆಂದು ಯಾವಾಗಲೂ ಇಚ್ಛಿಸುತ್ತಾನೆ. ¹⁰ ನಾನು ಬಂದಾಗ, ದಿಯೋತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.

11 ನನ್ನ ಪ್ರಿಯ ಸ್ನೇಹಿತನೇ, ಕೆಟ್ಟದ್ದನ್ನು ಅನುಸರಿಸಬೇಡ; ಒಳ್ಳೆಯದನ್ನೇ ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ. ಆದರೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಎಂದೂ ತಿಳಿಯದವನಾಗಿದ್ದಾನೆ.

12 ದೇವೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.

13 ನಾನು ನಿನಗೆ ಹೇಳಲಚ್ಛಿಸುವ ಅನೇಕ ವಿಚಾರಗಳಿವೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲು ಇಚ್ಛಿಸುವುದಿಲ್ಲ. 14 ನಾನು ನಿನ್ನನ್ನು ನೋಡಲು ಬರಬೇಕೆಂದಿದ್ದೇನೆ. ಆಗ ನಾವಿಬ್ಬರೂ ಒಟ್ಟಿಗೆ ಮಾತನಾಡಬಹುದು. 15 ನಿನಗೆ ಶಾಂತಿಯಿರಲಿ. ಸ್ನೇಹಿತರು ನಿನಗೆ ವಂದನೆ ತಿಳಿಸಿದ್ದಾರೆ. ಅಲ್ಲದವ ಸ್ನೇಹಿತರಿಗೆಲ್ಲ ದಯವಿಟ್ಟು ನಮ್ಮ ವಂದನೆಯನ್ನು ತಿಳಿಸು.

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ
The Holy Bible, Easy Reading Version, in the Kannada language
of India

copyright © 1992-2010 World Bible Translation Center

Language: ಕನ್ನಡ (Kannada)

Translation by: World Bible Translation Center

License Agreement for Bible Texts World Bible Translation Center Last Updated: September 21, 2006 Copyright © 2006 by World Bible Translation Center All rights reserved. These Scriptures: • Are copyrighted by World Bible Translation Center. • Are not public domain. • May not be altered or modified in any form. • May not be sold or offered for sale in any form. • May not be used for commercial purposes (including, but not limited to, use in advertising or Web banners used for the purpose of selling online add space). • May be distributed without modification in electronic form for non-commercial use. However, they may not be hosted on any kind of server (including a Web or ftp server) without written permission. A copy of this license (without modification) must also be included. • May be quoted for any purpose, up to 1,000 verses, without written permission. However, the extent of quotation must not comprise a complete book nor should it amount to more than 50% of the work in which it is quoted. A copyright notice must appear on the title or copyright page using this pattern: "Taken from the HOLY BIBLE: EASY-TO-READ VERSION™ © 2006 by World Bible Translation Center, Inc. and used by permission." If the text quoted is from one of WBTC's non-English versions, the printed title of the actual text quoted will be substituted for "HOLY BIBLE: EASY-TO-READ VERSION™." The copyright notice must appear in English or be translated into another language. When quotations from WBTC's text are used in non-saleable media, such as church bulletins, orders of service, posters, transparencies or similar media, a complete copyright notice is not required, but the initials of the version (such as "ERV" for the Easy-to-Read Version™ in English) must appear at the end of each quotation. Any use of these Scriptures other than those listed above is prohibited. For additional rights and permission for usage, such as the use of WBTC's text on a Web site, or for clarification of any of the above, please contact World Bible Translation Center in writing or by email at distribution@wbtc.com. World Bible Translation Center P.O. Box 820648 Fort Worth, Texas 76182, USA Telephone: 1-817-595-1664 Toll-Free in US: 1-888-54-BIBLE E-mail: info@wbtc.com WBTC's web site – World Bible Translation Center's web site: <http://www.wbtc.org>

2013-11-06

PDF generated using Haiola and XeLaTeX on 19 Oct 2021 from source files dated 14 Sep

2021

6c905e49-cf79-5e7a-8ee9-7082c3baacf0